

ಸಂಖ್ಯೆ: SCH/HIMS/UF/82/2021-22

ದಿನಾಂಕ: 17.12.2021

ಕೊಟೇಶನ್ ಅಧಿಸೂಚನೆ

ವಿಷಯ: ಶ್ರೀ ಚಾಮರಾಜೇಂದ್ರ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದ ಎಸ್.ಎನ್.ಸಿ.ಯು ಗೆ Sctub Suits ಗಳನ್ನು ಖರೀದಿ ಮಾಡುವ ಬಗ್ಗೆ.

ಉಲ್ಲೇಖ: ಮುಖ್ಯಸ್ಥರು, ಮಕ್ಕಳ ಚಿಕಿತ್ಸಾ ವಿಭಾಗ, ಬೋಧಕ ಆಸ್ಪತ್ರೆ, ಹಿಮ್ಸ್, ಹಾಸನ.ರವರ ಮನವಿ ಪತ್ರ ದಿನಾಂಕ: 28.10.2021

----*

ಶ್ರೀ ಚಾಮರಾಜೇಂದ್ರ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದ ಎಸ್.ಎನ್.ಸಿ.ಯು ಗೆ Sctub Suits ಗಳನ್ನು ಖರೀದಿ ಮಾಡುವ ಸಂಬಂಧ ಅಧಿಕೃತ ಮಾರಾಟಗಾರರಿಂದ ದರಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಈ ಕೆಳಗಿನ ಷರತ್ತಿಗೊಳಪಟ್ಟು ತಮ್ಮ ದರಗಳನ್ನು ಈ ಅಧಿಸೂಚನೆ ಜೊತೆಗೆ ಲಗತ್ತಿಸಿದ ನಮೂನೆ (Formate of Quotations) ಯಲ್ಲಿ ದಿನಾಂಕ: 24.12.2021 ರಂದು ಬೆಳಿಗ್ಗೆ: 11.30 ಗಂಟೆಯ ಒಳಗಾಗಿ ಈ ಕಛೇರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.

ಕ್ರ ಸ	ವಿವರಣೆ	ಪ್ರಮಾಣ
1	2	3
1	Sctub Suits - Purple Colour	100 Nos

ದರಪಟ್ಟಿ ಸಲ್ಲಿಸುವ ಸಂಸ್ಥೆಗಳಿಗೆ ಷರತ್ತು ಹಾಗೂ ನಿಬಂಧನೆಗಳು

1. ತಾವು ನಮೂದಿಸಿದ ದರವು ಯಾವುದೇ ಕಾರಣಕ್ಕೂ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿಗೆ ಯಾಗಿರಕೂಡದು.
2. ಸದರಿ ದರಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕನ್ನು ವೈದ್ಯಕೀಯ ಅಧೀಕ್ಷಕರು, ಶ್ರೀ ಚಾಮರಾಜೇಂದ್ರ ಬೋಧಕ ಆಸ್ಪತ್ರೆ, ಹಿಮ್ಸ್, ಹಾಸನ ಇವರಿಗೆ ಕಾಯ್ದಿರಿಸಲಾಗಿದೆ.
3. ಸದರಿ ವಸ್ತುಗಳ ಖರೀದಿಯು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮ 1999ರ ಮತ್ತು 2000 ನಿಯಮಗಳಿಗೆ ಒಳಪಟ್ಟಿರುತ್ತದೆ.
4. ದರಪಟ್ಟಿಯೊಂದಿಗೆ ಕಡ್ಡಾಯವಾಗಿ ಸಂಸ್ಥೆಯ ನೋಂದಾಣಿ (Registration) ಪ್ರತಿ GST ನೋಂದಾಣಿ ಮತ್ತು ಪಾನ್ ಕಾರ್ಡ್ ಪ್ರತಿಗಳನ್ನು ಲಗತ್ತಿಸುವುದು.
5. ಮೂಲ ತಯಾರಿಕರಿಂದ ಪಡೆದ ಪರವಾನಗೆ ಪತ್ರ.
6. ಸೀಲು ಮಾಡಿದ ಲಕೋಟೆಯ ಮೇಲೆ "Quotation for ಶ್ರೀ ಚಾಮರಾಜೇಂದ್ರ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದ ಎಸ್.ಎನ್.ಸಿ.ಯು ಗೆ Sctub Suits ಗಳನ್ನು ಖರೀದಿ ಮಾಡುವ ಬಗ್ಗೆ". ಎಂದು ತಪ್ಪದೆ ನಮೂದಿಸತಕ್ಕದ್ದು.

ವೈದ್ಯಕೀಯ ಅಧೀಕ್ಷಕರು,
ಶ್ರೀ ಚಾಮರಾಜೇಂದ್ರ ಬೋಧಕ ಆಸ್ಪತ್ರೆ, ಹಿಮ್ಸ್, ಹಾಸನ.

17/12/2021

ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗುತ್ತಿದೆ.

- 1) ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ.
- 2) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೂ, ಜಿಲ್ಲಾ ಪಂಚಾಯತ್, ಹಾಸನ.
- 3) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಸನ.
- 4) ತಹಶೀಲ್ದಾರರು /ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಸನ
- 5) ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಹಾಸನ ವಿಭಾಗ, ಹಾಸನ.
- 6) ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕರ ಮಹಾಮಂಡಳಿ ನಿಯಮಿತ ನಂ.5, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು -18, ಇವರಿಗೆ ರವಾನಿಸುತ್ತಾ ನಿಗದಿತ ದಿನಾಂಕದ ಒಳಗಾಗಿ ತಮ್ಮ ದರಗಳನ್ನು ಸಲ್ಲಿಸಲು ಕೋರಿದೆ.
- 7) ಸೂಚನಾಫಲಕ , ಹಳೆ ಆಸ್ಪತ್ರೆ, ಹೊಸ ಬೋಧಕ ಆಸ್ಪತ್ರೆ, ಹಿಮ್ಮ, ಹಾಸನ ಮತ್ತು ವೈದ್ಯಕೀಯ ಕಾಲೇಜು, ಹಿಮ್ಮ, ಹಾಸನ.
- 8) ಮುಖ್ಯಸ್ಥರು, ಮಕ್ಕಳ ಚಿಕಿತ್ಸಾ ವಿಭಾಗ, ಬೋಧಕ ಆಸ್ಪತ್ರೆ, ಹಿಮ್ಮ, ಹಾಸನ

FORMATE OF QUOTATION

Sl. No.	Description of Goods / Equipment	Brief Specification	Quantity	Unit rate (Rs.)	Total amount (in Figure)
1					
2					
3					
4					
5					
6					

(Note: Price of the Items quoted including all charges)

Gross Total cost: Rs. _____ (In figure)

Rs. _____ (In words)

1) We agree to supply the above goods in accordance with the technical specifications for a total contract price of Rs. _____ (in figures) (Rs. _____ (in words), within the period specified in the invitation for quotation.

2) We also confirm that the normal commercial warranty /guarantee of _____ months shall apply to the offered goods.

Name: -----

Signature:-----

Date:-----